



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು
ವಿಶೇಷ ರಾಜ್ಯ ಪತ್ರಿಕೆ

ಭಾಗ - ೩ Part - III	ಬೆಂಗಳೂರು, ಶುಕ್ರವಾರ, ೨೮, ಜುಲೈ, ೨೦೨೩ (ಶ್ರಾವಣ, ೦೬, ಶಕವರ್ಷ, ೧೯೪೫) BENGALURU, FRIDAY, 28, JULY, 2023 (SHRAVANA, 06, SHAKAVARSHA, 1945)	ನಂ. ೩೫೨ No. 352
-----------------------	--	--------------------

ಜಿಲ್ಲಾಧಿಕಾರಿಯವರ ಕಾರ್ಯಾಲಯ, ತುಮಕೂರು ಜಿಲ್ಲೆ, ತುಮಕೂರು ಅಧಿಸೂಚನೆ

ನಂ: ಚು(೨)ವಿವ/11/2023-24

ದಿನಾಂಕ:28.07.2023

ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಚುನಾವಣೆಗಳನ್ನು ನಡೆಸುವ) ನಿಯಮಗಳು, 1993ರ 12ನೇ ನಿಯಮದ ಮೇರೆಗೆ ಹೊರಡಿಸಲಾದ ಈ ಕಛೇರಿಯ ಅಧಿಸೂಚನೆ ಸಂಖ್ಯೆ: ಚು(೨)ವಿವ/11/2023-24, ದಿನಾಂಕ:06-07-2023ರ ಪ್ರಕಾರ ತುಮಕೂರು ಜಿಲ್ಲೆ ತುರುವೇಕೆರೆ ತಾಲ್ಲೂಕಿನ ಕೆಳಕಂಡ ಅನುಬಂಧದ ಅಂಕಣ(೨)ರಲ್ಲಿ ಕಂಡ ಗ್ರಾಮ ಪಂಚಾಯಿತಿಗೆ ಅಂಕಣ(೩)ರಲ್ಲಿ ಕಂಡ ಕ್ಷೇತ್ರದಿಂದ ಚುನಾಯಿತ ಸದಸ್ಯರನ್ನು ತುಂಬಲು ಉಪ ಚುನಾವಣೆಯನ್ನು ದಿನಾಂಕ:23-07-2023ರಂದು ನಡೆಸಲಾಗಿದ್ದು, ಈ ಚುನಾವಣಾ ಫಲಿತಾಂಶವನ್ನು ಸಂಬಂಧಪಟ್ಟ ಚುನಾವಣಾಧಿಕಾರಿಗಳು ಘೋಷಿಸಿರುತ್ತಾರೆ.

ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993ರ ಪ್ರಕರಣ 5 ಉಪ ಪ್ರಕರಣ 8ರಲ್ಲಿ ಮತ್ತು ಕರ್ನಾಟಕ ಪಂಚಾಯತ್ ರಾಜ್ (ಚುನಾವಣೆಗಳನ್ನು ನಡೆಸುವ) ನಿಯಮಗಳು, 1993ರನಿಯಮ 76ರ ಪ್ರಕಾರ ಜಿಲ್ಲಾಧಿಕಾರಿಗೆ ಪ್ರದತ್ತವಾಗಿರುವ ಅಧಿಕಾರವನ್ನು ಚಲಾಯಿಸಿ ತುಮಕೂರು ಜಿಲ್ಲೆಯ ಜಿಲ್ಲಾಧಿಕಾರಿ ಶ್ರೀನಿವಾಸ್ .ಕೆ ಭಾ.ಆ.ಸೇ, ಆದ ನಾನು ಕೆಳಕಾಣಿಸಿದ ಗ್ರಾಮ ಪಂಚಾಯಿತಿಗಳಿಗೆ ನಡೆದ ಉಪ ಚುನಾವಣೆಯಲ್ಲಿ ಆಯ್ಕೆಯಾದ ಸದಸ್ಯರ ಹೆಸರನ್ನು ಈ ಕೆಳಗೆ ನಮೂದಿಸಿದಂತೆ ಪ್ರಕಟಿಸಿರುತ್ತೇನೆ.

ಅನುಬಂಧ

ಕ್ರ.ಸಂ	ಗ್ರಾಮ ಪಂಚಾಯಿತಿ ಕ್ರಮ ಸಂಖ್ಯೆ ಮತ್ತು ಹೆಸರು	ಕ್ಷೇತ್ರದ ಕ್ರಮ ಸಂಖ್ಯೆ ಮತ್ತು ಹೆಸರು	ಕ್ಷೇತ್ರಕ್ಕೆ ನಿಗದಿಪಡಿಸಿದ ಸ್ಥಾನಗಳು	ಮೀಸಲಾತಿ	ಆಯ್ಕೆಯಾದ ಸದಸ್ಯರ ಹೆಸರು ಮತ್ತು ವಿಳಾಸ
1	2	3	4	5	6
1	07-ಆನೆಕೆರೆ	05-ಗುಡ್ಡೇನಹಳ್ಳಿ	1	ಹಿಂದುಳಿದ "ಬ" ವರ್ಗ	ಜಿ ಗಂಗಾಧರ ಬಿನ್ ಗಂಗಪ್ಪ ಗುಡ್ಡೇನಹಳ್ಳಿ ಗ್ರಾಮ ಮತ್ತು ಅಂಚೆ, ಕಸಬಾ ಹೋಬಳಿ, ತುರುವೇಕೆರೆ ತಾಲ್ಲೂಕು

(ಶ್ರೀನಿವಾಸ್ .ಕೆ)
ಜಿಲ್ಲಾಧಿಕಾರಿ,
ತುಮಕೂರು ಜಿಲ್ಲೆ

ಮುದ್ರಕರು ಹಾಗೂ ಪ್ರಕಾಶಕರು:- ಸಂಕಲನಾಧಿಕಾರಿಗಳು, ಕರ್ನಾಟಕ ರಾಜ್ಯಪತ್ರ, ಸರ್ಕಾರಿ ಕೇಂದ್ರ ಮುದ್ರಣಾಲಯ, ಬೆಂಗಳೂರು

(೧)